



ಉಪನಗರ ವರ್ತುಲ ರಸ್ತೆ (STRR) ಯೋಜನಾ ಪ್ರಾಧಿಕಾರ

ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ನಂ. 1, ಆಲಿ ಆಸ್ಕರ್ ರಸ್ತೆ, ಬೆಂಗಳೂರು - 560 052.

ಸಂಖ್ಯೆ : STRRPA/TP/CC/260/2021-22

ದಿನಾಂಕ: 22.02.2022

ಪ್ರಾರಂಭಿಕ ಪ್ರಮಾಣ ಪತ್ರ

ನಮೂನೆ- III

ನಿಯಮ- 35

ವಿಷಯ: ಆನೇಕಲ್ ತಾಲ್ಲೂಕು, ಕಸಬಾ ಹೋಬಳಿ, ಮಡಿವಾಳ ಗ್ರಾಮದ ಸ.ನಂ.171/1ರಲ್ಲಿ 0-20ಗುಂಟೆ, ಸ.ನಂ.171/2ಎರಲ್ಲಿ 1ಎಕರೆ-03ಗುಂಟೆ ಮತ್ತು ಸ.ನಂ.171/2ಬಿರಲ್ಲಿ 1ಎಕರೆ-05ಗುಂಟೆ 2ಎಕರೆ-28ಗುಂಟೆ ವಿಸ್ತೀರ್ಣಕ್ಕೆ ಈಗಾಗಲೇ ಅನುಮೋದನೆಯಾಗಿರುವ ಫೇಸ್-2 ವಸತಿ ಅಭಿವೃದ್ಧಿ ಯೋಜನಾ ನಕ್ಷೆಗೆ ಹೆಚ್ಚುವರಿಯಾಗಿ ಸ.ನಂ.170/1ರಲ್ಲಿ 2ಎಕರೆ-15ಗುಂಟೆ ಸೇರಿಸಿ ಒಟ್ಟು 5ಎಕರೆ-03ಗುಂಟೆ ವಿಸ್ತೀರ್ಣದ ಪೈಕಿ ಫೇಸ್-1 ವಸತಿ ಅಭಿವೃದ್ಧಿ ನಕ್ಷೆಯಲ್ಲಿ ನಾಗರಿಕ ಸೌಕರ್ಯ ಹಾಗೂ ಭೂಬ್ಯಾಂಕ್‌ಗಾಗಿ ಕಾಯ್ದಿರಿಸಿರುವ 0-11ಗುಂಟೆ ವಿಸ್ತೀರ್ಣವನ್ನು ಹೊರತುಪಡಿಸಿ ಉಳಿದ 4ಎಕರೆ-32ಗುಂಟೆ ವಿಸ್ತೀರ್ಣ ಪ್ರದೇಶದಲ್ಲಿ ಸ್ಥಿತಿ ಸಂಖ್ಯೆ: 150200101800623140ರಲ್ಲಿನ 19413.75ಚ.ಮೀ. ವಿಸ್ತೀರ್ಣದ ನಿವೇಶನದಲ್ಲಿ ಸ್ಪೆಲ್ಡ್+ನೆಲ+3 ಅಂತಸ್ತುಗಳ ವಸತಿ ಉಪಯೋಗದ ಕಟ್ಟಡ ನಕ್ಷೆಗಳನ್ನು ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961ರ ಕಲಂ 15(1)ರ ಅಡಿಯಲ್ಲಿ ಅನುಮೋದಿಸಿ ಪ್ರಾರಂಭಿಕ ಪ್ರಮಾಣ ಪತ್ರ ನೀಡುವ ಬಗ್ಗೆ.

ಉಲ್ಲೇಖ: 1. ಶ್ರೀ ಪಿ.ಎನ್. ಮಂಜುನಾಥ ಮತ್ತು ಶ್ರೀ ಪಿ.ಎನ್. ಶ್ರೀನಾಥ್, ಮೆ|| ಸಿಗ್ನೇಚರ್ ಡೆಲ್ಲಿಂಗ್ ಪ್ರೈ.ಲಿ. ರವರ ದಿನಾಂಕ: 27.12.2021ರ ಅರ್ಜಿ.
2. ಈ ಪ್ರಾಧಿಕಾರಕ್ಕೆ ಪಾವತಿಸಲಾದ ಪರಿಶೀಲನಾ ಶುಲ್ಕ ರೂ. 21,000/-, ಉತ್ತಮತೆ ಶುಲ್ಕ ರೂ. 10,20,000/- ನಕ್ಷೆ ಶುಲ್ಕ ರೂ. 5,000/- ಮತ್ತು ಭದ್ರತಾ ಠೇವಣಿ ರೂ. 25,47,000/- ರಸೀದಿ ಸಂಖ್ಯೆ: 3182, ದಿನಾಂಕ: 18.02.2022.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಆನೇಕಲ್ ತಾಲ್ಲೂಕು, ಕಸಬಾ ಹೋಬಳಿ, ಮಡಿವಾಳ ಗ್ರಾಮದ ಸ.ನಂ.171/1ರಲ್ಲಿ 0-20ಗುಂಟೆ, ಸ.ನಂ.171/2ಎರಲ್ಲಿ 1ಎಕರೆ-03ಗುಂಟೆ ಮತ್ತು ಸ.ನಂ.171/2ಬಿರಲ್ಲಿ 1ಎಕರೆ-05ಗುಂಟೆ 2ಎಕರೆ-28ಗುಂಟೆ ವಿಸ್ತೀರ್ಣಕ್ಕೆ ಈಗಾಗಲೇ ಅನುಮೋದನೆಯಾಗಿರುವ ಫೇಸ್-2 ವಸತಿ ಅಭಿವೃದ್ಧಿ ಯೋಜನಾ ನಕ್ಷೆಗೆ ಹೆಚ್ಚುವರಿಯಾಗಿ ಸ.ನಂ.170/1ರಲ್ಲಿ 2ಎಕರೆ-15ಗುಂಟೆ ಸೇರಿಸಿ ಒಟ್ಟು 5ಎಕರೆ-03ಗುಂಟೆ ವಿಸ್ತೀರ್ಣದ ಪೈಕಿ ಫೇಸ್-1 ವಸತಿ ಅಭಿವೃದ್ಧಿ ನಕ್ಷೆಯಲ್ಲಿ ನಾಗರಿಕ ಸೌಕರ್ಯ ಹಾಗೂ ಭೂಬ್ಯಾಂಕ್‌ಗಾಗಿ ಕಾಯ್ದಿರಿಸಿರುವ 0-11ಗುಂಟೆ ವಿಸ್ತೀರ್ಣವನ್ನು ಹೊರತುಪಡಿಸಿ ಉಳಿದ 4ಎಕರೆ-32ಗುಂಟೆ ವಿಸ್ತೀರ್ಣ ಪ್ರದೇಶದಲ್ಲಿ ಅನುಮೋದನೆಯಾಗಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ಸ್ಪೆಲ್ಡ್+ನೆಲ+3ಅಂತಸ್ತುಗಳಲ್ಲಿ ಒಟ್ಟು 464 ವಸತಿ ಘಟಕಗಳಲ್ಲಿ ವಸತಿ ಉಪಯೋಗದ ಬಹುಮಹಡಿ ಕಟ್ಟಡದ ಒಟ್ಟು 50936.41ಚ.ಮೀ. ವಿಸ್ತೀರ್ಣದಲ್ಲಿ ಕಟ್ಟಡ ನಿರ್ಮಾಣ ಮಾಡುವ ಸಂಬಂಧ ಶ್ರೀ ಪಿ.ಎನ್. ಮಂಜುನಾಥ ಮತ್ತು ಶ್ರೀ ಪಿ.ಎನ್. ಶ್ರೀನಾಥ್, ಮೆ|| ಸಿಗ್ನೇಚರ್ ಡೆಲ್ಲಿಂಗ್ ಪ್ರೈ.ಲಿ. ಇವರಿಗೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961ರ ಕಲಂ 15(1)ರನ್ವಯ ಈ ಕೆಳಕಂಡ ಷರತ್ತುಗಳಿಗೊಳಪಡಿಸಿ, ಪ್ರಾರಂಭಿಕ ಪ್ರಮಾಣ ಪತ್ರ ನೀಡಿದೆ.

..2..

ಪರಶುಗಳು

- 1) ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ರವರಿಂದ ನಿರಾಕ್ಷೇಪಣಾ ಪತ್ರ ಪಡೆದ ನಂತರವೇ ಕಟ್ಟಡದ ಕೆಲಸವನ್ನು ಪ್ರಾರಂಭಿಸತಕ್ಕದ್ದು.
- 2) ಸದರಿ ನಿವೇಶನದಲ್ಲಿ ಕಟ್ಟುವ ಕಟ್ಟಡವನ್ನು ಈ ಕಛೇರಿಯಿಂದ ಅನುಮತಿ ನೀಡಿರುವಂತೆ ವಸತಿ ಉಪಯೋಗಕ್ಕೆ ಮಾತ್ರ ಉಪಯೋಗಿಸತಕ್ಕದ್ದು ಮತ್ತು ಕಟ್ಟಡವನ್ನು ಅನುಮೋದಿತ ನಕ್ಷೆಯಂತೆ ನಿರ್ಮಿಸತಕ್ಕದ್ದು.
- 3) ಕಟ್ಟಡ ನಿರ್ಮಾಣವು ಜಾರಿಯಲ್ಲಿರುವ ವಲಯ ನಿಯಮಾವಳಿಗಳು ಮತ್ತು ಕಟ್ಟಡದ ವಿಧಿಗಳ ನಿಬಂಧನೆಗಳಿಗೆ ಅನುಗುಣವಾಗಿರತಕ್ಕದ್ದು.
- 4) ಈ ಪ್ರಾರಂಭಿಕ ಪ್ರಮಾಣ ಪತ್ರವು ಮಂಜೂರಾದ ದಿನಾಂಕದಿಂದ ಎರಡು ವರ್ಷದವರೆಗೆ ಮಾತ್ರ ಮಾನ್ಯತೆ ಹೊಂದಿರುತ್ತದೆ. ಈ ಅವಧಿ ಮುಗಿದ ನಂತರ ಹೊಸದಾಗಿ ಪ್ರಾರಂಭಿಕ ಪ್ರಮಾಣ ಪತ್ರ ಪಡೆಯದೆ ಕಟ್ಟಡ ಕಾರ್ಯವನ್ನು ಕೈಗೊಳ್ಳಬಾರದು ಹಾಗೂ ಮುಂದುವರಿಸಬಾರದು.
- 5) ನಿರ್ಮಾಣ ಕಾರ್ಯಕ್ಕೆ ಬಾಕಿ ಕಾರ್ಮಿಕರನ್ನು ನಿಯೋಜಿಸಿಕೊಳ್ಳತಕ್ಕದ್ದು ಹಾಗೂ ಕಾರ್ಮಿಕರ ಕಲ್ಯಾಣ ನಿಧಿಗೆ ಪಾವತಿಸಬೇಕಾದ ರುಬ್ಬುವನ್ನು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಯಿಂದ ಪರವಾನಗಿ ಪಡೆಯುವ ಸಮಯದಲ್ಲಿ ಕಡ್ಡಾಯವಾಗಿ ಪಾವತಿಸತಕ್ಕದ್ದು.
- 6) ಅನುಮೋದಿತ ನಕ್ಷೆಯನ್ನು ಉಲ್ಲಂಘಿಸಿ ಕಟ್ಟಡ ಕಾರ್ಯವನ್ನು ಕೈಗೊಳ್ಳಬಾರದು ಮತ್ತು ವಿನಾದರೂ ಬದಲಾವಣೆಗಳು ಅವಶ್ಯವಿದ್ದಲ್ಲಿ ಮಾರ್ಪಾಡಿತ ನಕ್ಷೆಗೆ ಮಂಜೂರಾತಿ ಪಡೆದು ಮುಂದುವರಿಸತಕ್ಕದ್ದು.
- 7) ಅನುಮೋದಿತ ಕಟ್ಟಡ ನಕ್ಷೆಯ ಒಂದು ಪ್ರತಿಯನ್ನು ಕಟ್ಟಡ ನಿರ್ಮಾಣ ಸ್ಥಳದಲ್ಲಿ ಅಧಿಕಾರಿಗಳ ಸಮೀಕ್ಷೆಗಾಗಿ ಪ್ರದರ್ಶಿಸತಕ್ಕದ್ದು.
- 8) ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ರಸ್ತೆಯಲ್ಲಿ ಶೇಖರಣೆ ಮಾಡಬಾರದು. ಈ ರೀತಿ ಮಾಡಿರುವುದು ಕಂಡು ಬಂದಲ್ಲಿ ಪ್ರಾರಂಭಿಕ ಪ್ರಮಾಣ ಪತ್ರವನ್ನು ರದ್ದುಪಡಿಸಲಾಗುವುದು.
- 9) ಕಟ್ಟಡ ನಡುವಾಗ ಪ್ರದೇಶದಲ್ಲಿ ಗಿಡ/ಮರಗಳನ್ನು ಬೆಳಸತಕ್ಕದ್ದು.
- 10) ಪ್ರಶ್ನಿತ ಜಮೀನಿನಲ್ಲಿನ ನಾಲಾ, ಕಾಲುದಾರಿ, ಬಂಡಿದಾರಿ ಇತ್ಯಾದಿ 'ಬಿ' ವಿರಾಟು ಜಮೀನುಗಳನ್ನು ಸರ್ಕಾರದ ಉದ್ದೇಶಕ್ಕಾಗಿ ಕಾಯ್ದಿರಿಸತಕ್ಕದ್ದು. ನೈಸರ್ಗಿಕವಾಗಿ ಹರಿಯುವ ನದಿ/ಹಳ್ಳ/ಕೆರೆ ಮುಂತಾದವುಗಳಿಗೆ ನೀರಿನ ಹರಿಯುವಿಕೆಗೆ ಯಾವುದೇ ರೀತಿಯ ಅಡ್ಡಿ/ತಡೆಗಳನ್ನು ಮಾಡುವಂತಿಲ್ಲ ಹಾಗೂ ಯಾವುದೇ ಮಲಿನ ನೀರನ್ನು ಬಿಡುವಂತಿಲ್ಲ. ನಿವೇಶನದ ಆವರಣದೊಳಗೆ ಮಳೆ ನೀರು ಕೊಯ್ಲುನ್ನು ಕಡ್ಡಾಯವಾಗಿ ಆಳವಡಿಸತಕ್ಕದ್ದು.
- 11) ಕಟ್ಟಡದಲ್ಲಿ ಸೋಲಾರ್ ವಾಟರ್ ಹೀಟರ್‌ನ್ನು ಕಡ್ಡಾಯವಾಗಿ ಆಳವಡಿಸತಕ್ಕದ್ದು.
- 12) ಸದರಿ ನಿವೇಶನಕ್ಕೆ ಸಂಬಂಧಿಸಿದಂತೆ ಸಿವಿಲ್ ವ್ಯಾಜ್ಯಗಳು ಉದ್ಭವಿಸಿದಲ್ಲಿ ನ್ಯಾಯಾಲಯದ ತೀರ್ಮಾನಕ್ಕೆ ಬದ್ಧರಾಗಿರತಕ್ಕದ್ದು.
- 13) ಸದರಿ ನಿವೇಶನದಲ್ಲಿ ಸರ್ಕಾರದ/ಅನ್ಯ ಮಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ, ಅಂತಹ ಸಂದರ್ಭದಲ್ಲಿ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಅನುಮೋದಿತ ಕಟ್ಟಡ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
- 14) ಪ್ರಸ್ತಾವನೆಗೆ ಸಂಬಂಧಿಸಿದಂತೆ ಅರ್ಜಿದಾರರು ತಪ್ಪು ದಾಖಲೆ ಅಥವಾ ಇನ್ನಿತರೆ ಫೋರ್ಜರಿ ದಾಖಲಾತಿಗಳನ್ನು ನೀಡಿರುವುದು ರುಜುವಾತಾದಲ್ಲಿ ಈಗ ನೀಡಿರುವ ಕಟ್ಟಡ ನಕ್ಷೆ ಅನುಮೋದನೆಯು ತನ್ನಿಂದ ತಾನೇ ರದ್ದಾಗುವುದೆಂದು ಪರಿಗಣಿಸತಕ್ಕದ್ದು.

- 15) ಕಟ್ಟಡ ನಿರ್ಮಾಣ ಕಾರ್ಯ ಪ್ರಾರಂಭಿಸಿದ ಮುನ್ನ ಸಂಬಂಧಿತ ಸ್ಥಳೀಯ ಸಂಸ್ಥೆಯಿಂದ ಪರವಾನಗಿಯನ್ನು ಪಡೆಯತಕ್ಕದ್ದು. ಸಂಬಂಧಿಸಿದ ಇತರ ಎಲ್ಲಾ ಇಲಾಖೆ/ ಮಂಡಳಿಗಳಿಂದ ಅಗತ್ಯ ನಿರಾಕ್ಷೇಪಣಾ ಪತ್ರ/ಅನುಮತಿಯನ್ನು ಪಡೆಯತಕ್ಕದ್ದು.
- 16) ಪ್ರಸ್ತಾವಿತ ಪ್ರದೇಶದಲ್ಲಿ ವಿಕಲಚೇತನರಿಗೆ ಅನುಕೂಲವಾಗುವಂತೆ ಪಾದಚಾರಿ ಮಾರ್ಗವನ್ನು Lift/Ramp ನಲ್ಲಿ ಎರಡು ಚಕ್ರಗಳ ಮಿಚ್ಚಿ ಸರಾಗವಾಗಿ ಹೋಗಿಬರುವಂತೆ ಕಡ್ಡಾಯವಾಗಿ ನಿರ್ಮಿಸತಕ್ಕದ್ದು.
- 17) ಕಟ್ಟಡ ಕಾಮಗಾರಿಗಳನ್ನು ಪ್ರಾರಂಭಿಸುವ ಮುನ್ನ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿರಾಕ್ಷೇಪಣಾ ಪತ್ರದಲ್ಲಿ ವಿಧಿಸಿರುವ ಎಲ್ಲಾ ನಿಬಂಧನೆಗಳಿಗೆ ಬದ್ಧರಾಗತಕ್ಕದ್ದು ಮತ್ತು ನಿಬಂಧನೆಗಳನ್ನು ತಪ್ಪದೇ ಪಾಲಿಸತಕ್ಕದ್ದು.
- 18) ಸರ್ಕಾರದ ಸುತ್ತೋಲೆ ಸಂಖ್ಯೆ: ನಆಇ 209 ದಿಎಂಆರ್ 2016, ದಿನಾಂಕ: 31-03-2017ರ ರೀತ್ಯ ಪತ್ರಿಕೆ, ಮಾಧ್ಯಮ, ಜಾಹೀರಾತು ಪ್ರಕಟಣೆಗಳಲ್ಲಿ ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವಂತಿಲ್ಲ. ತಪ್ಪು ಮಾಹಿತಿ ಪ್ರಕಟಿಸದೇ ಅನುಮೋದನೆ ಪಡೆದುಕೊಂಡಿರುವ ಯೋಜನಾ ಪ್ರಾಧಿಕಾರದ ಹೆಸರನ್ನು ಮಾತ್ರ ನಮೂದಿಸತಕ್ಕದ್ದು.
- 19) ಅನುಮೋದಿತ ನಕ್ಷೆಯ ವಿವರಗಳು ಈ ಕೆಳಕಂಡಂತಿವೆ.

i)	ಉಪಯೋಗ: ವಸತಿ		
ii)	ನಡುಜಾಗಗಳು	ವಲಯ ನಿಯಮಾವಳಿಯಂತೆ	ನಕ್ಷೆಯಂತೆ
	ಮುಂಭಾಗ	5.0 ಮೀ.	5.0 ಮೀ.
	ಹಿಂಭಾಗ	5.0 ಮೀ.	5.0 ಮೀ.
	ಎಡಭಾಗ	5.0 ಮೀ.	5.0 ಮೀ.
	ಬಲಭಾಗ	5.0 ಮೀ.	5.0 ಮೀ.
iii)	ನಿವೇಶನದ ವಿಸ್ತೀರ್ಣ	-	19413.75 ಚ.ಮೀ.ಗಳು
iv)	ಪ್ಲಾಟ್ ವಿಸ್ತೀರ್ಣ	-	9895.03 ಚ.ಮೀ.ಗಳು
v)	ಕ್ಷೇತ್ರಾವರಿಸುವಿಕೆ		ಶೇ. 54.37%
vi)	ಒಟ್ಟು ಫ್ಲೋರ್ ವಿಸ್ತೀರ್ಣ		50936.41 ಚ.ಮೀ.ಗಳು
vii)	ಎಫ್.ಎ.ಆರ್.	2.25	2.06
viii)	ವಾಹನ ನಿಲುಗಡೆ	500	500
ix)	ದ್ವಿಚಕ್ರವಾಹನ ನಿಲುಗಡೆ	1718.75 ಚ.ಮೀ.	1719.22 ಚ.ಮೀ.
x)	ರಸ್ತೆ ಮಾರ್ಜಿನ್	-	-
xi)	ಕಟ್ಟಡ ರೇಪೆ	-	-
xii)	ಕಟ್ಟಡದ ಎತ್ತರ & ಅಂತಸ್ತುಗಳು		14.95ಮೀ ಸ್ವಿಲ್ಡ್+ನೆಲ+3ಅಂತಸ್ತುಗಳು

- 20) ಯೋಜನಾ ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ನಿಯಮಗಳು/ಪರತ್ತುಗಳಿಗೆ ಬದ್ಧರಾಗಿರತಕ್ಕದ್ದು.
- 21) ಮೇಲ್ಕಂಡ ಪರತ್ತುಗಳನ್ನು ಉಲ್ಲಂಘಿಸಿದ್ದಲ್ಲಿ/ಅನುಮೋದಿತ ನಕ್ಷೆಗೆ ವ್ಯತಿರಿಕ್ತವಾಗಿ ಕಟ್ಟಡ ನಿರ್ಮಾಣ ಕೈಗೊಂಡಲ್ಲಿ, ಯೋಜನಾ ಪ್ರಾಧಿಕಾರವು ನೀಡಿರುವ ಅನುಮೋದನೆಯು ತನ್ನಿಂದ ತಾನೇ ಸ್ವಯಂಜಾಲಿತವಾಗಿ ರದ್ದಾಗುತ್ತದೆ.

- 22) ಅನುಮೋದಿತ ಕಟ್ಟಡ ನಕ್ಷೆಗಳನ್ನು ರೇರಾ ಪ್ರಾಧಿಕಾರದಲ್ಲಿ ಕಡ್ಡಾಯವಾಗಿ ನೋಂದಾಣಿ ಮಾಡಿಕೊಳ್ಳತಕ್ಕದ್ದು.
- 23) ಕಟ್ಟಡ ನಕ್ಷೆಗೆ ಸಂಬಂಧಿಸಿದಂತೆ ವಸತಿ ಮತ್ತು ವಸತಿಯೇತರ ಕಟ್ಟಡಗಳಿಗೆ (Commercial/ Residential) ರೇರಾ ವ್ಯಾಪ್ತಿಗೆ ಒಳಪಡುವ ಕಟ್ಟಡಗಳಿಗೆ ಪ್ರಾರಂಭಿಕ ಪ್ರಮಾಣ ಪತ್ರ (Commencement Certificate) ಮತ್ತು ಸ್ವಾಧೀನಾನುಭವ ಪತ್ರವನ್ನು (Occupancy Certificate) ನೀಡುವ ಮುನ್ನ ಸದರಿ ಯೋಜನೆಯು ರೇರಾದಲ್ಲಿ ನೋಂದಾಯಿಸತಕ್ಕದ್ದು.

ಮೇಲಿನಂತೆ ನೀಡಲಾಗಿರುವ ಅನುಮತಿಗೆ ವ್ಯತಿರಿಕ್ತವಾಗಿ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಕೈಗೊಂಡಲ್ಲಿ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಸೆಕ್ಷನ್ 15(4) ರ ಅಡಿಯಲ್ಲಿ ಅಗತ್ಯ ಕ್ರಮ ಜರುಗಿಸಲಾಗುವುದು.


ಸದಸ್ಯ ಕಾರ್ಯದರ್ಶಿಗಳು

ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ
ಜಂಟಿ ನಿರ್ದೇಶಕರು,

ಉಪನಗರ ವರ್ತುಲ ರಸ್ತೆ (STRR) ಯೋಜನಾ
ಪ್ರಾಧಿಕಾರ, ಬೆಂಗಳೂರು.

ಇವರಿಗೆ,

ಶ್ರೀ ಪಿ.ಎನ್. ಮಂಜುನಾಥ ಮತ್ತು ಶ್ರೀ ಪಿ.ಎನ್. ಶ್ರೀನಾಥ್,

ಮೆ|| ಸಿಗ್ನೇಚರ್ ಡೆವಲಪ್ ಮೆಂಟ್ಸ್ ಪ್ರೈ.ಲಿ.,

#32, 3ನೇ ಮಹಡಿ, 1ನೇ ಮುಖ್ಯರಸ್ತೆ,

1ನೇ ಬ್ಲಾಕ್, ಕೋರಮಂಗಲ,

ಬೆಂಗಳೂರು-560 034.

- ಯಥಾ ಪ್ರತಿಯನ್ನು:
1. ಕಾರ್ಯದರ್ಶಿಗಳು, ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ, ನಂ.1/14, 2ನೇ ಮಹಡಿ, ಸಿಲ್ವರ್ ಬ್ಲಾಕ್, ಯೆನಿಟಿ ಬಿಲ್ಡಿಂಗ್ ಹಿಂಭಾಗ, 3ನೇ ಕ್ರಾಸ್, ಮಿಷನ್ ರಸ್ತೆ, ಬೆಂಗಳೂರು. ಇವರಿಗೆ ಅನುಮೋದಿತ ನಕ್ಷೆ ಪ್ರತಿಯೊಂದಿಗೆ ಸೂಕ್ತ ಕ್ರಮಕ್ಕಾಗಿ ಕಳುಹಿಸಿದೆ.
 2. ಪಂಚಾಯತ್ ಅಧಿವೃದ್ಧಿ ಅಧಿಕಾರಿಗಳು, ಮರಸೂರು ಗ್ರಾಮ ಪಂಚಾಯಿತಿ, ಅನೇಕಲ್ ತಾಲ್ಲೂಕು ಇವರಿಗೆ ಕಟ್ಟಡ ನಕ್ಷೆಯ ಪ್ರತಿಗಳೊಂದಿಗೆ ಮುಂದಿನ ಸೂಕ್ತ ಕ್ರಮಕ್ಕಾಗಿ ಕಳುಹಿಸಿದೆ.